



ಪಟ್ಟಣ ಸಹಕಾರ ಬ್ಯಾಂಕುಗಳ


ವಾರ್ತಾ ಪತ್ರಿಕೆ

ಕರ್ನಾಟಕ ರಾಜ್ಯ
ಸಹಕಾರ ಪಟ್ಟಣ
ಬ್ಯಾಂಕುಗಳ
ಮಹಾಮಂಡಳದ
ಅಧಿಕೃತ ಕನ್ನಡ
ವಾರ್ತಾಪತ್ರಿಕೆ

ಸಂಪುಟ : 31 | ಸಂಚಿಕೆ : 48 | 5 ಮಾರ್ಚ್ 2025 | ಬುಧವಾರ | ಪುಟಗಳು : 8 | ಬೆಲೆ : 2/-

ಪಟ್ಟಣ ಸಹಕಾರ ಬ್ಯಾಂಕುಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್

ಬೆಂಗಳೂರು: ಮಹಾಮಂಡಳವು ದಿನಾಂಕ : 25.02.2025ರಂದು ರಾಜ್ಯದ ಪಟ್ಟಣ ಸಹಕಾರ ಬ್ಯಾಂಕುಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಅಧಿಕಾರಿಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ Customer service excellence, Digital Banking and NPCI Products ವಿಷಯದ ಕುರಿತು ಏರ್ಪಡಿಸಿದ್ದ ವೆಬಿನಾರ್‌ನಲ್ಲಿ ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರೆಯವರು ಭಾಗವಹಿಸಿದ್ದ ಎಲ್ಲಾ ಪಟ್ಟಣ ಸಹಕಾರ ಬ್ಯಾಂಕುಗಳ ಪ್ರತಿನಿಧಿಗಳಿಗೆ ಸ್ವಾಗತವನ್ನು ಕೋರಿ ಮಾತನಾಡಿ ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳವು ಈಗಾಗಲೇ ತಮಗಿಲ್ಲ ತಿಳಿದಿರುವಂತೆ ಹಲವಾರು ವಿಷಯಗಳ ಬಗ್ಗೆ ಭೌತಿಕವಾಗಿ ಮತ್ತು ವೆಬಿನಾರ್ ಮೂಲಕ ಅನೇಕ ಮಾಹಿತಿಗಳನ್ನು ಒದಗಿಸುತ್ತಿರುವುದಲ್ಲದೆ ಪತ್ರಿಕೆಗಳ ಮೂಲಕ ಮಾಹಿತಿ ನೀಡಲಾಗುತ್ತಿದೆ. ಈ ದಿನ ಏರ್ಪಡಿಸಿರುವ ವೆಬಿನಾರ್‌ನಲ್ಲಿ ತಾವೆಲ್ಲ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು. ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಪ್ರಧಾನ ವ್ಯವಸ್ಥಾಪಕರಾದ ಶ್ರೀ ವಿನಾಯಕ ಎಂ.ಭಟ್‌ರವರು Customer service excellence, Digital Banking and NPCI Products ವಿಷಯದ ಕುರಿತು ವಿವರವಾಗಿ ಉಪನ್ಯಾಸ ನೀಡಿದರು. ಈ ವೆಬಿನಾರ್‌ನಲ್ಲಿ ಮಹಾಮಂಡಳದ ಬ್ಯಾಂಕಿಂಗ್ ಸಲಹೆಗಾರರಾದ ಶ್ರೀ ಸುಧಾಕರ ಭಟ್ ಉಪಸ್ಥಿತರಿದ್ದರು. ಈ ವೆಬಿನಾರ್‌ನಲ್ಲಿ 175ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು.



ಬ್ಯಾಂಕಿನಿಂದ ಲಾಭಕ್ಕಾಗಿ ಸಾಲ ಪಡೆದವ ಗ್ರಾಹಕ ಅಲ್ಲ : ಸುಪ್ರೀಂ ಕೋರ್ಟ್



ನವದೆಹಲಿ : ಬ್ಯಾಂಕಿನಿಂದ ಸಾಲ ಪಡೆದ ಉದ್ದೇಶ ಲಾಭ ಮಾಡಿಕೊಳ್ಳುವುದಕ್ಕೆ ಆಗಿದ್ದರೆ ಸಾಲ ಪಡೆದವರನ್ನು ಗ್ರಾಹಕರ ರಕ್ಷಣಾ ಕಾಯ್ದೆಯ ಅಡಿಯಲ್ಲಿ ಗ್ರಾಹಕ ಎಂದು ಪರಿಗಣಿಸಲು ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ರಾಷ್ಟ್ರೀಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ (ಎನ್‌ಸಿಡಿಆರ್‌ಸಿ) ನೀಡಿದ್ದ ಆದೇಶಕ್ಕೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸುಧಾಂಶು ದುಲಿಯಾ ಮತ್ತು ಪಿ.ಕೆ. ಮಿಶ್ರಾ ಅವರು ಇರುವ ವಿಭಾಗೀಯ ಪೀಠವು ಈ ಮಾತು ಹೇಳಿದೆ.

2ನೇ ಪುಟಕ್ಕೆ...

4

ರಾಜ್ಯದ ವಿತ್ತೀಯ ಶಿಸ್ತು
ನಿಯಮಗಳಿಗೆ ಅನುಗುಣವಾಗಿ ಇದೆ :
ಮುಖ್ಯಮಂತ್ರಿ ಸಿದ್ದರಾಮಯ್ಯ

5


ದಿ ದಾವಣಗೆರೆ ಅರ್ಬನ್ ಕೋ-
ಆಪರೇಟಿವ್ ಬ್ಯಾಂಕಿನ ನಿಟುವಳ್ಳಿ
ಶಾಖೆಯ ನೂತನ ಕಟ್ಟಡದ ಉದ್ಘಾಟನೆ

7

ನಿಮ್ಮ ಪ್ರಶ್ನೆ -
ನಮ್ಮ ಉತ್ತರ

ಸಂಪಾದಕೀಯ

ಆತ್ಮೀಯ ನಹಕಾರಿಗಳೇ...



ಆತ್ಮಶಕ್ತಿಯ ಸಾಮರ್ಥ್ಯವು ಸ್ತ್ರೀ ಪುರುಷರಿಬ್ಬರಲ್ಲಿಯೂ ಒಂದೇ ಎನ್ನುವುದನ್ನು ಅರಿಯೋಣ

ನಮ್ಮಲ್ಲಿ ಹೆಣ್ಣನ್ನು ದೇವತೆ ಎಂದೂ ಗೌರವಿಸಿ ಎತ್ತರದಲ್ಲಿರಿಸಿ, ತೊತ್ತಿನ ಹಾಗೆ ನಡೆಸಿಕೊಳ್ಳುವ ನಡುವಳಿಕೆ ಕಂಡುಬರುತ್ತದೆ. ಇದನ್ನು ಧಿಕ್ಕರಿಸಿ ಕಾಲಕ್ಕೆ ತಕ್ಕಂತೆ ಆಧುನಿಕವಾಗಿ, ತಾಂತ್ರಿಕವಾಗಿ ತನ್ನ ಕಾರ್ಯಶೈಲಿ, ಆಲೋಚನಾ ಶೈಲಿ ರೂಪಿಸಿಕೊಳ್ಳಬಯಸುವ ಮಹಿಳೆ ಕಚೇರಿ, ಮನೆ ಎರಡೂ ಕಡೆಗಳಲ್ಲಿ ಕೆಲಸ ನಿರ್ವಹಿಸುವ ಒತ್ತಡದಲ್ಲಿ ಸಿಕ್ಕಿ ತತ್ತರಿಸುತ್ತಿರುವುದನ್ನು ನೋಡುತ್ತಿದ್ದೇವೆ.

ಇಂತಹ ಶೋಷಣಿಕೆಯನ್ನು, ದಬ್ಬಾಳಿಕೆಯನ್ನು ನಿವಾರಿಸಲು ಸಮಾನತೆಯ ಮೂಲಕ ಮಾತ್ರ ಸಾಧ್ಯವೆಂದು 12ನೇ ಶತಮಾನದಲ್ಲೇ ಬಸವಣ್ಣನವರು ತೋರಿಸಿಕೊಟ್ಟಿದ್ದಾರೆ. ಬಸವಣ್ಣ ತನ್ನ ವಚನಗಳ ಮೂಲಕ ಸಾಮಾಜಿಕ ಅರಿವು ಮೂಡಿಸಿ ಲಿಂಗ, ಸಾಮಾಜಿಕ ತಾರತಮ್ಯ ನಿರಾಕರಿಸಿದ ಮಹಾನ್ ಚೇತನ. ಬಸವಣ್ಣ ಹುಟ್ಟು ಹಾಕಿದ ವಚನ ಚಳವಳಿಯ ಬೆಳಕಿನಲ್ಲಿ ಶೋಷಿತ ಹಾಗೂ ಮಹಿಳಾ ಜಾಗೃತಿ ಮೂಡಲು ಸಾಧ್ಯವಾಯಿತು. ಅದೇ ಕಾಲದಲ್ಲಿ ವಚನಕಾರ್ತಿ ಗೊಗ್ಗವ್ವ

ಮೊಲೆ ಮೂಡಿ ಬಂದಡೆ ಹೆಣ್ಣೆಂಬರು

ಮೀಸೆ ಕಾಸೆ ಬಂದಡೆ ಗಂಡೆಂಬರು

ಈ ಉಭಯದ ಜ್ಞಾನ

ಹೆಣ್ಣೋ ಗಂಡೋ ನಾಸ್ತಿನಾಥಾ? ಎಂದು ಪ್ರಶ್ನಿಸುತ್ತಾಳೆ.

ಈ ವಚನ ಲಿಂಗಭೇದ ನೀತಿಯನ್ನು ಅನುಸರಿಸಿಕೊಂಡು ಬರುತ್ತಿರುವ ಸಮಾಜಕ್ಕೆ ಹಾಕಿದ ಸವಾಲಾಗಿದೆ. ವಚನದಲ್ಲಿ ಸ್ತ್ರೀ ಪುರುಷರಿಗೆ ಇರುವ ದೈಹಿಕ ಹೊರ ವ್ಯತ್ಯಾಸಗಳನ್ನು ಎತ್ತಿ ತೋರಿಸುತ್ತ ಒಳಗೆ ಇರುವ ಪ್ರಾಣಶಕ್ತಿ ಅಥವಾ ಆತ್ಮಶಕ್ತಿಯ ಸಾಮರ್ಥ್ಯವು ಸ್ತ್ರೀ ಪುರುಷರಿಬ್ಬರಲ್ಲಿಯೂ ಒಂದೇ ಎನ್ನುವುದನ್ನು ತಿಳಿಸಿ ಕೊಡುತ್ತದೆ.

ಇದನ್ನೆಲ್ಲ ಹೇಳುವಾಗ, ನೆಹರು ಅವರು ತಮ್ಮ ಮಗಳಿಗೆ ಬರೆದ ಪತ್ರ ನೆನಪಾಗುತ್ತಿದೆ. “ಪ್ರಿಯ ಮಗಳೆ, ನೀನು ಚೆನ್ನಾಗಿ ಬಲ್ಲಿ, ಬುದ್ಧಿವಾದ, ಉಪದೇಶ ಮಾಡುವುದು ನನಗೆ ಇಷ್ಟವಿಲ್ಲ. ನಾನು ಸರ್ವವನ್ನೂ ಬಲ್ಲವನಲ್ಲವಾದ್ದರಿಂದ ಹೇಗೆ ಉಪದೇಶ ಮಾಡಲಿ? ನಮಗೆ ತಿಳಿಯದ ಎಷ್ಟೋ ವಿಷಯಗಳು ಜಗತ್ತಿನಲ್ಲೂ, ಜಗತ್ತಿನಾಚೆಗೂ ಇವೆ. ಭಯ ಎಂಬುದು ಕೆಟ್ಟದ್ದು ಅದು ನಿನ್ನಂತವಳಿಗೆ ಅರ್ಹವಾದುದಲ್ಲ. ಪುಟ್ಟ ಮಗಳೇ, ನಿನಗೆ ಶುಭವಾಗಲಿ. ನೀನು ದೊಡ್ಡವಳಾಗಿ ವೀರರಮಣಿ ಎನಿಸಿ ಭಾರತದ ಸೇವೆ ಮಾಡು. ಇದೇ ನನ್ನ ಪ್ರೀತಿ ತುಂಬಿದ ಹರಕೆ”.

ಇದು ಜವಾಹರ್ ಲಾಲ್ ನೆಹರೂ ಅವರು ತಾವು ನೈನಿತಾಲ್ ಜೈಲಿನಲ್ಲಿದ್ದಾಗ ಮಗಳು ಇಂದಿರಾ ಪ್ರಿಯದರ್ಶಿನಿಯ ಜನ್ಮದಿನಕ್ಕೆ ಬರೆದ ಪತ್ರ. ತಂದೆಯಾದವನು ಮಗಳಿಗೆ ಹೇಗೆ ಸ್ಫೂರ್ತಿ ತುಂಬಬೇಕು ಎನ್ನುವುದಕ್ಕೆ ಈ ಪತ್ರ ನಮಗೆ ಸ್ಫೂರ್ತಿ ನೀಡುತ್ತದೆ. ಹಾಗೇ ತಂದೆಯಿಂದ ಸ್ಫೂರ್ತಿಗೊಂಡ ಮಗಳು ಈ ದೇಶವನ್ನು ಹಲವು ವರ್ಷಗಳ ಕಾಲ ಪ್ರಧಾನಿಯಾಗಿ ಸಮರ್ಥವಾಗಿ ಪ್ರಗತಿಯ ಹಾದಿಯಲ್ಲಿ ಮುನ್ನಡೆಸಿದ್ದು ಇತಿಹಾಸ.

ಇದೆ ಸಂದರ್ಭದಲ್ಲಿ ಕೆಲ ದಿನಗಳ ಹಿಂದೆ ನಮ್ಮ ಹೆಮ್ಮೆಯ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಅವರ ಮೊಮ್ಮಗಳಾದ ಅನನ್ಯಾ ಪ್ರಸಾದ್, ಅತ್ಯಂತ ಪ್ರಕೃಬ್ಧತೆಯುಳ್ಳ ಅಬ್ಲಾಂಟಿಕ್ ಮಹಾಸಾಗರದಲ್ಲಿ ಏಕಾಂಗಿಯಾಗಿ 4800 ಕಿಮೀ ದೂರವನ್ನು ರೋಯಿಂಗ್ ಮಾಡುವ ಮೂಲಕ ಅಸಾಧಾರಣ ಸಾಹಸ ಮೇರೆದಿರುವುದು ಎಲ್ಲ ಮಹಿಳೆಯರಿಗೂ ಸ್ಫೂರ್ತಿ ತರಲಿ ಎಂದು ಆಶಿಸುತ್ತೇನೆ.

» ಎಚ್.ಕೆ. ಪಾಟೀಲ

...1ನೇ ಪುಟದಿಂದ

ಆಯಡ್ ಬ್ಯೂರೊ ಅಡ್ವರ್ಟೈಸಿಂಗ್ ಪ್ರೈ.ಲಿ. ಕಂಪನಿಯು ಸಾಲ ಪಾವತಿಯಲ್ಲಿ ವಿಫಲವಾಗಿದೆ ಎಂದು ಸಿಬಿಲ್ (ಕ್ರೆಡಿಟ್ ಇನ್‌ಫಾರ್ಮೇಷನ್ ಬ್ಯೂರೊ ಆಫ್ ಇಂಡಿಯಾ ಲಿಮಿಟೆಡ್) ಸಂಸ್ಥೆಗೆ ತಪ್ಪಾಗಿ ಮಾಹಿತಿ ನೀಡಲಾಗಿದೆ ಎಂಬ ಆರೋಪದ ಕಾರಣಕ್ಕೆ ಆ ಕಂಪನಿಗೆ ಪರಿಹಾರ ರೂಪದಲ್ಲಿ ರೂ. 75 ಲಕ್ಷ ಪಾವತಿಸುವಂತೆ ಆಯೋಗವು ಬ್ಯಾಂಕ್‌ಗೆ ಆದೇಶಿಸಿತ್ತು. ಇದರ ಜೊತೆ ವ್ಯಾಜ್ಯದ ಖರ್ಚುಗಳನ್ನು ಕೂಡ ಪಾವತಿ ಮಾಡಬೇಕು ಎಂದು ಹೇಳಿತ್ತು.

ಈ ಪ್ರಕರಣದಲ್ಲಿ ಕಂಪನಿ ಸಿನಿಮಾವೊಂದರ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗಾಗಿ ಸೆಂಟ್ರಲ್ ಬ್ಯಾಂಕ್ ಕಡೆಯಿಂದ ರೂ. 10 ಕೋಟಿ ಸಾಲ ಮಂಜೂರಾಗಿತ್ತು. ಅದರ ಕಂಪನಿಯು ಸಾಲ ಮರುಪಾವತಿಯಲ್ಲಿ ವಿಫಲಗೊಂಡ ನಂತರ, ಸಾಲ ವಸೂಲಾತಿ ನ್ಯಾಯಮಂಡಳಿ ಎದುರು ವ್ಯಾಜ್ಯದ ವಿಚಾರಣೆ ನಡೆಯಿತು. ಕಂಪನಿಯು ಬ್ಯಾಂಕಿಗೆ ಒಂದು ಬಾರಿಯ ಪಾವತಿಯಾಗಿ ರೂ. 3.56 ಕೋಟಿ ಸಲ್ಲಿಸುವುದರೊಂದಿಗೆ ವ್ಯಾಜ್ಯ ಕೊನೆಗೊಂಡಿತ್ತು.

ಒಂದು ಬಾರಿಯ ಪಾವತಿ ಮೂಲಕ ವ್ಯಾಜ್ಯ ಕೊನೆಗೊಂಡಿದ್ದರೂ, ಈ ಬ್ಯಾಂಕ್ ತನ್ನನ್ನು ಸುಸ್ತಿದಾರ ಎಂದು ಸಿಬಿಲ್‌ಗೆ ತಿಳಿಸಿದೆ ಎಂದು ಕಂಪನಿ ವಾದಿಸಿತ್ತು. ಈ ರೀತಿ ಮಾಡಿದುದರ ಪರಿಣಾಮವಾಗಿ ಕಂಪನಿಯ ಹೆಸರಿಗೆ ಧಕ್ಕೆ ಆಗಿದೆ, ವಹಿವಾಟು ನಷ್ಟ ಉಂಟಾಗಿದೆ ಎಂದು ಅದು ದೂರಿತ್ತು.

ಕಂಪನಿಯು ನಂತರ ಆಯೋಗದ ಮೊರೆ ಹೋಗಿತ್ತು. ಬ್ಯಾಂಕ್ ಕಡೆಯಿಂದ ಸೇವೆಯು ಸರಿಯಾಗಿ ಸಿಕ್ಕಿಲ್ಲ ಎಂದು ಹೇಳಿತ್ತು. ಕಂಪನಿಯು ಅರ್ಜಿಯನ್ನು ಮಾನ್ಯ ಮಾಡಿದ್ದ ಆಯೋಗವು, ಪರಿಹಾರ ನೀಡುವಂತೆ ಬ್ಯಾಂಕ್‌ಗೆ ತಾಕೀತು ಮಾಡಿತ್ತು. ಅಲ್ಲದ, ಸಾಲದ ಖಾತೆಗೆ ಬರಬೇಕಿರುವ ಬಾಕಿ ಮೊತ್ತ ಯಾವುದೂ ಇಲ್ಲ ಎಂಬ ಪ್ರಮಾಣಪತ್ರ ನೀಡುವಂತೆಯೂ ಬ್ಯಾಂಕ್‌ಗೆ ಸೂಚನೆ ನೀಡಿತ್ತು.

ಪ್ರತಿವಾದಿಯು (ಕಂಪನಿ) ವಾಣಿಜ್ಯ ಉದ್ದೇಶದ ಸಂಸ್ಥೆ ಎಂಬ ಕಾರಣಕ್ಕೆ ಗ್ರಾಹಕ ಎಂಬ ವ್ಯಾಖ್ಯಾನದಿಂದ ಹೊರಗುಳಿಯುವುದಿಲ್ಲ ಎಂಬುದು ನಮ್ಮ ಅರಿವಿನಲ್ಲಿದೆ ಆದರೆ ಈ ಪ್ರಕರಣದಲ್ಲಿ ಪ್ರತಿವಾದಿಯು ಸಾಲ ನಡೆದಿದ್ದು ಲಾಭ ಮಾಡಿಕೊಳ್ಳುವ ಚಟುವಟಿಕೆಯಲ್ಲಿ ತೊಡಗಿಸುವುದಕ್ಕಾಗಿ ಈ ಕಾರಣಕ್ಕಾಗಿ ನಾವು ಈ ತೀರ್ಮಾನಕ್ಕೆ ಬಂದಿದ್ದೇವೆ ಎಂದು ಪೀಠ ಹೇಳಿದೆ.

ಮಹಾಮಂಡಳವು ಆರ್‌ಐಸಿಎಂ ಸಹಯೋಗದೊಂದಿಗೆ ನಡೆಸುತ್ತಿರುವ ಡಿಪ್ಲೋಮಾ ಇನ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಮ್ಯಾನೇಜ್‌ಮೆಂಟ್ ಕೋರ್ಸ್ (ಡಿಯುಸಿಐಎಂ)ನಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು



ಸುಬ್ಬ ಎಮ್. (78.33)
ಭಾರತೀಯ ಸಹಕಾರ ಬ್ಯಾಂಕ್ ನಿ.,
ಚಾಮರಾಜನಗರ



ಆಶಿಕ ಎ. ಕುಮಾರ್ ಬಿ. (76.50)
ದಿ ಪುತ್ತೂರು ಕೋ-
ಆಪರೇಟಿವ್‌ಟೌನ್ ಬ್ಯಾಂಕ್ ಲಿ.,



ಎಸ್. ಬಶ್ಮಯ್ಯ (75.83)
ದಿ ಶಿವಮೊಗ್ಗ ಅರಣ್ಯಾನ್ ಮಂಡಿ
ಮರ್ಚೆಂಟ್ ಕೋ-ಆಪ್ ಬ್ಯಾಂಕ್ ಲಿ.,



ಎನ್.ಎನ್. ದಿವ್ಯ (75.83)
ದಿ ಶಿವಮೊಗ್ಗ ಅರಣ್ಯಾನ್ ಮಂಡಿ
ಮರ್ಚೆಂಟ್ ಕೋ-ಆಪ್ ಬ್ಯಾಂಕ್ ಲಿ.,



ತೇಜಸ್ ಗುಪ್ತಾ ಕೆ.ಎಸ್. (75.83)
ಶ್ರೀ ಕನ್ನಿಕಾಪರಮೇಶ್ವರಿ ಕೋ-
ಆಪರೇಟಿವ್ ಬ್ಯಾಂಕ್ ಲಿ., ದಾವಣಗೆರೆ



ರಂಜಿತ ಎ ಕುಂದರ್ (74.33)
ಶ್ರೀ ಗೋಕರ್ಣನಾಥ ಕೋ-ಆಪ್
ಬ್ಯಾಂಕ್ ಲಿ., ಮಂಗಳೂರು



ಚಂದ್ರ ಶೇಖರ್ ಪಿ (73.33)
ಶ್ರೀ ಗೋಕರ್ಣನಾಥ ಕೋ-ಆಪ್
ಬ್ಯಾಂಕ್ ಲಿ., ಮಂಗಳೂರು



ವೀಕ್ಷಿತಾ ಬಿ (72.83)
ಶ್ರೀ ಗೋಕರ್ಣನಾಥ ಕೋ-ಆಪ್
ಬ್ಯಾಂಕ್ ಲಿ., ಮಂಗಳೂರು



ವನಿತ ಎನ್.ಜೆ. (72.83)
ಭಾರತೀಯ ಸಹಕಾರ ಬ್ಯಾಂಕ್ ನಿ.,
ಚಾಮರಾಜನಗರ



ಪ್ರತಿ (72.50)
ದಿ ಉಡುಪಿ ಕೋ-ಆಪ್‌ಟೌನ್
ಬ್ಯಾಂಕ್ ಲಿ., ಉಡುಪಿ



ಭಾಯಿ ಎಲ್.ಬಿ. (70.50)
ಪ್ರಗತಿ ಕೋ-ಆಪರೇಟಿವ್ ಬ್ಯಾಂಕ್
ಲಿ., ಬೆಂಗಳೂರು



ಭವ್ಯ ಸಿ.ಕೆ. (70.33)
ಪ್ರಗತಿ ಕೋ-ಆಪರೇಟಿವ್ ಬ್ಯಾಂಕ್
ಲಿ., ಬೆಂಗಳೂರು



ಅವಿನಾಶ್ ಕೋಟ್ಯಾನ್ (70.17)
ಶ್ರೀ ಗೋಕರ್ಣನಾಥ ಕೋ-ಆಪ್
ಬ್ಯಾಂಕ್ ಲಿ., ಮಂಗಳೂರು

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳವು ರಾಜ್ಯದಲ್ಲಿರುವ ಪಟ್ಟಣ ಸಹಕಾರ ಬ್ಯಾಂಕುಗಳ ಸಿಬ್ಬಂದಿಗಳಿಗೆ ನೀಡುತ್ತಿರುವ “ಡಿಪ್ಲೋಮಾ ಇನ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಮ್ಯಾನೇಜ್‌ಮೆಂಟ್” ಕೋರ್ಸ್‌ನ 10ನೇ ಬ್ಯಾಚ್‌ನ ಪರೀಕ್ಷಾ ಫಲಿತಾಂಶವು ದಿನಾಂಕ:27.02.2025ರಂದು ಪ್ರಕಟಗೊಂಡಿದೆ.

ಈ ಡಿಯುಸಿಐಎಂ ಕೋರ್ಸ್‌ನಲ್ಲಿ 109 ಅಭ್ಯರ್ಥಿಗಳು ತೇರ್ಗಡೆ ಹೊಂದಿದ್ದು, ಇವರಿಗೆ ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರೆಯವರು ಅಭಿನಂದಿಸಿದ್ದಾರೆ.

ರಾಜ್ಯದ ವಿತ್ತೀಯ ಶಿಸ್ತು ನಿಯಮಗಳಿಗೆ ಅನುಗುಣವಾಗಿ ಇದೆ : ಮುಖ್ಯಮಂತ್ರಿ ಸಿದ್ದರಾಮಯ್ಯ



ಬೆಂಗಳೂರು : ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರದ ಎರಡು ವರ್ಷಗಳ ಬಜೆಟ್ ಗಾತ್ರದ ಸರಾಸರಿ ಬೆಳವಣಿಗೆ ಶೇ.18.3 ರಷ್ಟಿದೆ. ಹಿಂದೆ ಇದ್ದ ಸರ್ಕಾರಗಳ ಅಧಿಕಾರಾವಧಿಯಲ್ಲಿ ಇದು ಕೇವಲ ಶೇ.5 ರಷ್ಟಿತ್ತು. ರಾಜ್ಯದ ಸ್ವಂತ ತೆರಿಗೆಯ ಬೆಳವಣಿಗೆ ಶೇ.15 ರಷ್ಟಿದೆ. ನಮಗೂ ಮೊದಲಿದ್ದ ಸರ್ಕಾರದ ಅವಧಿಯಲ್ಲಿ ಇದು ಶೇ.11ರಷ್ಟು ಮಾತ್ರ ಇತ್ತು. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳು ಸೇರಿದಂತೆ ವರ್ಷಕ್ಕೆ ರೂ.90 ಸಾವಿರ ಕೋಟಿಗೂ ಹೆಚ್ಚಿನ ಮೊತ್ತವನ್ನು ಜನರಿಗೆ ನೇರವಾಗಿ ಡಿಬಿಟಿ ಮೂಲಕ ಹಾಗೂ ಸಬ್ಸಿಡಿ ಪ್ರೋತ್ಸಾಹ ಧನದ ಮೂಲಕ ನೀಡಲಾಗುತ್ತಿದೆ. ರಾಜ್ಯ ಸರ್ಕಾರ ವೃದ್ಧರಿಗೆ, ಅಶಕ್ತರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ವರ್ಷಕ್ಕೆ ರೂ.10,400 ಕೋಟಿಗೂ ಅಧಿಕ ಹಣವನ್ನು ಕೊಡುತ್ತಿದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾಲು ಕೇವಲ ರೂ.450 ಕೋಟಿ ರೂಗಳಾಗಿವೆ ಎಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದ ವಿತ್ತೀಯ ಶಿಸ್ತು ಕೂಡ ನಿಯಮಗಳಿಗೆ ಅನುಗುಣವಾಗಿ, ವಿತ್ತೀಯ ಕೊರತೆ ಶೇ.3ರ ಒಳಗಿದೆ ಮತ್ತು ನಮ್ಮ ಒಟ್ಟು ಹೊಣೆಗಾರಿಕೆ ಜಿಎಸ್‌ಡಿಪಿಯ ಶೇ.25ರ ಒಳಗೆ ಇದೆ. ನಮ್ಮ ಬಂಡವಾಳ ವೆಚ್ಚವೂ ಸಹ ನಮ್ಮ ಅಕ್ಕಪಕ್ಕದಲ್ಲಿರುವ ಪ್ರಗತಿಪರವೆನ್ನಿಸಿಕೊಂಡ ರಾಜ್ಯಗಳಿಗಿಂತ ಉತ್ತಮವಾಗಿದೆ. ಹಾಗೂ ನಮ್ಮ ಸರ್ಕಾರ ಈ ವರ್ಷದ ಬಜೆಟ್ ಗಾತ್ರಕ್ಕೆ ಪ್ರತಿಯಾಗಿ ಶೇ.15.01 ರಷ್ಟು ಬಂಡವಾಳ

ವೆಚ್ಚ ಮಾಡುತ್ತಿದೆ. 2024-25ರ ಮೂಲ ಆಯವ್ಯಯದ ಅಂದಾಜಿನ ಪ್ರಕಾರ ಮಹಾರಾಷ್ಟ್ರ-12.74, ತಮಿಳುನಾಡು- 10.58, ತೆಲಂಗಾಣ-11.58 ರಷ್ಟು ಬಂಡವಾಳ ವೆಚ್ಚವಿದೆ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯ ನಡುವೆಯೂ ಸಹ ನಮ್ಮ ರಾಜ್ಯದ ಅಭಿವೃದ್ಧಿ ಪ್ರಗತಿ ಪಥದಲ್ಲೇ ಇದೆ ಎಂದು ಪ್ರತಿಪಾದಿಸಿದ್ದಾರೆ.

ರಾಜ್ಯದ ಆರ್ಥಿಕ ಪ್ರಗತಿ ಉತ್ತಮಗೊಳಿಸುವ ಸಲುವಾಗಿಯೇ ಗ್ಯಾರಂಟಿ ಯೋಜನೆಗಳಿಗೆ ರೂ.52 ಸಾವಿರ ಕೋಟಿಗೂ ಹೆಚ್ಚಿನ ಹಣ ನೀಡಲಾಗುತ್ತಿದೆ. ಕೊಬ್ಬರಿ, ತೊಗರಿ ಬೆಳೆಯುವ ರೈತರು ಸಂಕಷ್ಟಕ್ಕೆ ಸ್ಪಂದಿಸಿದ್ದೇವೆ. ಕಲ್ಯಾಣ ಕರ್ನಾಟಕಕ್ಕೆ ಭಾಗದ ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದೇವೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಭಾಗಗಳಿಗೆ ಅನುದಾನಗಳನ್ನು ನೀಡುತ್ತಿದ್ದೇವೆ. ಹಿಂದಿನ ಸರ್ಕಾರ ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೊಡಬೇಕಾದ ಅನುದಾನಗಳನ್ನು ನೀಡಲಿಲ್ಲ ಆದರೆ ನಮ್ಮ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಮಾಡಿ ಮುಗಿಸಲು ತೀರ್ಮಾನಿಸಿದೆ ಎಂದು ಹೇಳಿದ್ದಾರೆ.

ನಮ್ಮ ರಾಜ್ಯದ ಆರ್ಥಿಕ ಪ್ರಗತಿ ಹಾಗೂ ಕಾನೂನು ಸುವ್ಯವಸ್ಥೆಯೂ ಉತ್ತಮವಾಗಿದೆ ಎನ್ನುವ ಕಾರಣಕ್ಕೆ ಇತ್ತೀಚೆಗೆ ನಡೆದ ಇನ್ವೆಸ್ಟ್ ಕರ್ನಾಟಕದಲ್ಲಿ ರೂ.10.27 ಲಕ್ಷ ಕೋಟಿಗಳಿಗೂ ಹೆಚ್ಚಿನ ಮೊತ್ತದ ಬಂಡವಾಳ ಹೂಡಿಕೆಗಳಿಗೆ ಒಪ್ಪಂದಗಳಾಗಿವೆ ಎಂದು ಹೇಳಿದ್ದಾರೆ. ಎಲ್ಲ ಅಡೆತಡೆಯ ನಡುವೆಯೂ ನಾವು ನುಡಿದಂತೆ ನಡೆಯುತ್ತಿದ್ದೇವೆ ಹಾಗೂ ಜನಪರವಾಗಿದ್ದೇವೆ ಎಂದು ಅವರು ಹೇಳಿದ್ದಾರೆ.



ಸಹಕಾರ ಶಿಕ್ಷಣ ನಿಧಿ ಸಲ್ಲಿಕೆ

ಬೆಂಗಳೂರಿನ ಶ್ರೀ ಕಾಳಿದಾಸ ಸಹಕಾರ ಬ್ಯಾಂಕಿನ ಸಹಕಾರ ಶಿಕ್ಷಣ ನಿಧಿ ಚೆಕ್‌ನ್ನು ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಮನು ಮತ್ತು ಬ್ಯಾಂಕಿನ ಸಲಹೆಗಾರರಾದ ಶ್ರೀ ಹೆಚ್.ಎಂ. ಇಂದ್ರಕುಮಾರ್‌ರವರು ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರೆಯವರಿಗೆ ಸಲ್ಲಿಸಿದರು.

ವೈಶ್ಯ ಕೋ-ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾಗಿ ಕೆ.ಎನ್.ಗೋವಿಂದರಾಜು ಆಯ್ಕೆ



ಶ್ರೀ ಕೆ.ಎನ್. ಗೋವಿಂದರಾಜು
ಅಧ್ಯಕ್ಷರು

ತುಮಕೂರಿನ ವೈಶ್ಯ ಕೋ-ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕೆ.ಎನ್. ಗೋವಿಂದರಾಜುರವರು ಅಧ್ಯಕ್ಷರಾಗಿ, ಕೆ.ಎಸ್. ರಾಮಮೂರ್ತಿರವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆಂದು ಬ್ಯಾಂಕಿನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯು ದಿನಾಂಕ : 20-02-2025ರಂದು ಕೆ.ಎಸ್. ಹರೀಶ್‌ಕುಮಾರ್, ರಿಟರ್ನಿಂಗ್ ಅಧಿಕಾರಿ ಹಾಗೂ ಸಹಕಾರ ಸಂಘಗಳ ಸಹಾಯಕ ನಿಬಂಧಕರು, ತಿಪಟೂರು ಉಪವಿಭಾಗ, ತುಮಕೂರು ಜಿಲ್ಲೆ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಕೆ.ಎನ್. ಗೋವಿಂದರಾಜುರವರು ಸತತ 3ನೇ ಅವಧಿಗೆ ಅಧ್ಯಕ್ಷರಾಗಿ, ಕೆ.ಎಸ್.ರಾಮ ಮೂರ್ತಿರವರು 2ನೇ ಅವಧಿಗೆ ಉಪಾಧ್ಯಕ್ಷರಾಗಿ ಪುನರ್ ಆಯ್ಕೆಯಾಗಿರುವುದು ವಿಶೇಷ.



ಶ್ರೀ ಕೆ.ಎಸ್. ರಾಮಮೂರ್ತಿ
ಉಪಾಧ್ಯಕ್ಷರು

ದಿ ದಾವಣಗೆರೆ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ನಿಟ್ಟುವಳ್ಳಿ ಶಾಖೆಯ ನೂತನ ಕಟ್ಟಡದ ಉದ್ಘಾಟನೆ



ದಾವಣಗೆರೆ: ದಿ ದಾವಣಗೆರೆ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ನಿಟ್ಟುವಳ್ಳಿ ಶಾಖೆಯ ಉದ್ಘಾಟನೆಯನ್ನು ಮಾಜಿ ಸಚಿವರಾದ ಎಸ್.ಎ. ರವೀಂದ್ರನಾಥ್‌ರವರು ನೆರವೇರಿಸಿ ಮಾತನಾಡಿ, ದಾವಣಗೆರೆ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಮತ್ತು ತಮ್ಮ ನಡುವಿನ ಬ್ಯಾಂಕ್ ವ್ಯವಹಾರ, ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರೊಂದಿಗಿನ ಅವಿನಾಭಾವ ಸಂಬಂಧವನ್ನು ಮೆಲುಕು ಹಾಕಿ ಈ ಬ್ಯಾಂಕಿನ ಸೇವೆ ಇನ್ನೂ ಸಾವಿರಾರು ಜನಕ್ಕೆ ಸಿಗುವಂತಾಗಲಿ ಎಂದು ಹಾರೈಸಿದರು. ಭದ್ರತಾ ಕೊಠಡಿ ಉದ್ಘಾಟನೆಯನ್ನು ನೆರವೇರಿಸಿದ ನಿಟ್ಟುವಳ್ಳಿ ಭಾಗದ ಹಿರಿಯ ಮುಖಂಡ ಆರ್.ಎಸ್. ಶೇಖರಪ್ಪ ಮಾತನಾಡಿ, ದಾವಣಗೆರೆ ಜಿಲ್ಲೆಯ ಪ್ರಥಮ ಸಹಕಾರಿ ಬ್ಯಾಂಕ್ ಮತ್ತು ಪ್ರತಿಷ್ಠಿತ ಸಹಕಾರಿ ಎಂಬ ಹೆಗ್ಗಳಿಕೆ ಪಡೆದಿರುವ ದಾವಣಗೆರೆ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ತನ್ನ ಶಾಖೆಯನ್ನು ನಿಟ್ಟುವಳ್ಳಿಯಲ್ಲಿ ಆರಂಭಿಸಿರುವುದು ತಮಗೆ ಸಂತಸವನ್ನುಂಟು ಮಾಡಿದೆ ಎಂದರಲ್ಲದೇ, ಈ ಭಾಗದಲ್ಲಿ ಅಭಿವೃದ್ಧಿಪಡಿಸುವಲ್ಲಿ ತಮ್ಮ ಪಾತ್ರ ನಿರ್ವಹಿಸುವುದಾಗಿ ಭರವಸೆ ನೀಡಿದರು.

ಸಭಾಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರೊಂದಿಗೆ ಉದ್ಘಾಟಿಸಿದ ಸಹಕಾರ ಸಂಘಗಳ ಉಪ ನಿಬಂಧಕ ಟಿ. ಮಧು ಶ್ರೀನಿವಾಸ್ ಮಾತನಾಡಿ, ಸಹಕಾರ ಬ್ಯಾಂಕುಗಳ ಮೂಲಕ ಸರ್ಕಾರ ನೀಡುತ್ತಿರುವ ಯಶಸ್ವಿನಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಷೇರುದಾರರಿಗೆ ಕರೆ ನೀಡಿದರು.

ಸಮಾರಂಭದ ವೇದಿಕೆಯಲ್ಲಿ ಉಪಸ್ಥಿತರಿದ್ದ ಮಾತನಾಡಿದ ದಾವಣಗೆರೆ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ನಿಟಟ ಪೂರ್ವ ಅಧ್ಯಕ್ಷರೂ, ಹಾಲಿ ಹಿರಿಯ ನಿರ್ದೇಶಕರೂ, ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್

ಅಧ್ಯಕ್ಷರೂ ಆದ ಕೋಗುಂಡಿ ಬಕ್ಕೇಶಪ್ಪ ನಿಟ್ಟುವಳ್ಳಿ ಶಾಖೆ ಆರಂಭಿಸಿರುವ ಅಗತ್ಯತೆಯನ್ನು ತಿಳಿಸಿದರಲ್ಲದೇ, ತಾವು ಈ ಬ್ಯಾಂಕ್ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ನಿಟ್ಟುವಳ್ಳಿ ಶಾಖೆಗೆ ಭಾರತೀಯ ರಿಸರ್ವ್ ಬ್ಯಾಂಕ್ ಅನುಮತಿ ನೀಡಿದ್ದು ತಮಗೆ ಹರ್ಷವನ್ನುಂಟು ಮಾಡಿದೆ ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಅಧ್ಯಕ್ಷರಾದ ಬಿ.ಸಿ.ಉಮಾಪತಿ ಮಾತನಾಡಿ, ದಾವಣಗೆರೆ ಅರ್ಬನ್ ಬ್ಯಾಂಕ್ ಆರಂಭದಿಂದ ಈವರೆಗಿನ ಪ್ರಗತಿಯನ್ನು ಸಭಿಕರೊಂದಿಗೆ ಹಂಚಿಕೊಂಡರಲ್ಲದೇ, ಷೇರುದಾರರ ಮತ್ತು ಗ್ರಾಹಕರ ಅಭಿಮಾನದಿಂದಾಗಿ ಈ ಬ್ಯಾಂಕ್ ಅಭಿವೃದ್ಧಿಗೆ ಕಾರಣವಾಗಿದೆ ಎಂದು ಕೃತಜ್ಞತೆ ಸಲ್ಲಿಸಿದರು. ಬ್ಯಾಂಕಿನ ಉಪಾಧ್ಯಕ್ಷ ಟಿ.ಎಸ್. ಜಯರುದ್ರೇಶ್ ಅವರು ಅತಿಥಿ ಗಣ್ಯರನ್ನು ಸ್ವಾಗತಿಸುತ್ತಾ, ಬ್ಯಾಂಕಿನ ಸದಸ್ಯರು, ಗ್ರಾಹಕರು, ಠೇವಣಿದಾರರ ಪ್ರೋತ್ಸಾಹ, ಸಿಬ್ಬಂದಿ ವರ್ಗದವರ ಶ್ರಮ ಮತ್ತು ಆಡಳಿತ ಮಂಡಳಿಯ ಇಚ್ಛಾ ಶಕ್ತಿಯಿಂದ ಬ್ಯಾಂಕ್ ಪ್ರಗತಿ ಹೊಂದಲು ಕಾರಣ ಎಂದ ಪ್ರತಿಯೊಬ್ಬರ ಸೇವೆಯನ್ನು ಸ್ಮರಿಸಿ ಧನ್ಯವಾದ ಹೇಳಿದರು.

ಬ್ಯಾಂಕಿನ ನಿರ್ದೇಶಕರುಗಳಾದ ಅಂದನೂರು ಮುಪ್ಪಣ್ಣ, ಪಲ್ಲಾಂಗಟ್ಟಿ ಶಿವಾನಂದಪ್ಪ, ಎಂ.ಚಂದ್ರಶೇಖರ್, ದೇವರಮನೆ ಶಿವಕುಮಾರ್, ಶ್ರೀಮತಿ ಸುರೇಖಾ ಎಂ. ಚಿಗಟೇರಿ, ಕಂಚಿಕೇರಿ ಮಹೇಶ್, ವಿ. ವಿಕ್ರಮ್, ಶ್ರೀಮತಿ ಎ. ಆರ್. ಅರ್ಚನಾ, ಡಾ. ರುದ್ರಮುನಿ, ಹೆಚ್.ಎಂ. ರುದ್ರಮುನಿ ಸ್ವಾಮಿ, ಸೋಗಿ ಮುರುಗೇಶ್, ವೃತ್ತಿಪರ ನಿರ್ದೇಶಕ ಮುಂಡಾಸ್ ವೀರೇಂದ್ರ, ಮಲ್ಲಿಕಾರ್ಜುನ ಕಣವಿ ರವರುಗಳು ಉಪಸ್ಥಿತರಿದ್ದರು. ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಬಿ.ಎಸ್. ಮಲ್ಲೇಶ್, ಉಪ ಪ್ರಧಾನ ವ್ಯವಸ್ಥಾಪಕ ಆರ್.ಎ.ಪ್ರಸನ್ನ ಅವರುಗಳು ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು.

ದಿ ಹನುಮಂತನಗರ ಸಹಕಾರಿ ಬ್ಯಾಂಕಿಗೆ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಅವಿರೋಧ ಆಯ್ಕೆ



ಶ್ರೀ ಬಾಲಗಂಗಾಧರ ಸಿ.ವಿ.
ಅಧ್ಯಕ್ಷರು

ಬೆಂಗಳೂರು : ಹನುಮಂತನಗರದ ದಿ ಹನುಮಂತನಗರ ಸಹಕಾರಿ ಬ್ಯಾಂಕಿನ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿ ಚುನಾವಣೆಯು ದಿನಾಂಕ 19.01.2025ರಂದು ಜರುಗಿ ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಂದಿದ್ದು, ನಂತರ ದಿನಾಂಕ 12.02.2025ರಂದು ಜರುಗಿದ ಪದಾಧಿಕಾರಿಗಳ ಚುನಾವಣೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾಗಿ ಶ್ರೀ ಬಾಲಗಂಗಾಧರ ಸಿ.ವಿ. ಮತ್ತು ಉಪಾಧ್ಯಕ್ಷರಾಗಿ ಶ್ರೀ ಶ್ರೀನಿವಾಸ ಹುಚ್ಚಯ್ಯ ಅವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ಆಡಳಿತ ಮಂಡಳಿ ಚುನಾವಣೆಯಲ್ಲಿ ನಿರ್ದೇಶಕರಾಗಿ ಶ್ರೀ ನಾರಾಯಣ ಕೆ. ಎಂ., ಶ್ರೀ ರಾಮೇಗೌಡ, ಶ್ರೀ ಮಲ್ಲಾರಿ ಗೌಡ, ಶ್ರೀ ಮಂಜುನಾಥ ಹೆಚ್.ಎಸ್., ಶ್ರೀ



ಶ್ರೀ ಶ್ರೀನಿವಾಸ ಹುಚ್ಚಯ್ಯ
ಉಪಾಧ್ಯಕ್ಷರು

ತಿಬ್ಬೇಗೌಡ, ಶ್ರೀ ಬೊಮ್ಮೇಗೌಡ ಆರ್., ಶ್ರೀ ಲಕ್ಷ್ಮೀನಾರಾಯಣ ಎನ್., ಶ್ರೀ ಸತೀಶ ಎಸ್., ಶ್ರೀ ಹರೀಶ್ ವಿ., ಶ್ರೀಮತಿ ಶ್ವೇತಾ ಜಿ. ಎಸ್., ಶ್ರೀಮತಿ ಶುಭಾ ಟಿ. ಕೆ. @ ಶುಭಾ ಗಿರೀಶ್ ರವರುಗಳು ಚುನಾವಣೆ ಮೂಲಕ ಆಯ್ಕೆಯಾಗಿರುತ್ತಾರೆ ಎಂದು ಬ್ಯಾಂಕಿನ ಪ್ರಭಾರ ಪ್ರಧಾನ ವ್ಯವಸ್ಥಾಪಕರು ತಿಳಿಸಿರುತ್ತಾರೆ.

ದಿ ಮೈಸೂರು ಕೋ-ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಆಯ್ಕೆ



ಮೈಸೂರು: ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನಲ್ಲಿ ತಾರೀಖು 21/02/2025 ರಂದು ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆದಿದ್ದು ಇದರಲ್ಲಿ ಶ್ರೀ ಜೆ.ಯೋಗೇಶ್‌ವರವರು ಅಧ್ಯಕ್ಷರ ಸ್ಥಾನಕ್ಕೆ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಶ್ರೀ ಟಿ. ರವಿರವರು ಚುನಾವಣೆ ಮೂಲಕ ಆಯ್ಕೆಯಾಗಿರುತ್ತಾರೆ. ಈ ವೇಳೆ ಬ್ಯಾಂಕಿನ ಮಾಜಿ ಅಧ್ಯಕ್ಷರುಗಳಾದ ಶ್ರೀಮತಿ ರಾಜೇಶ್ವರಿ, ಶ್ರೀ ಎಸ್. ಬಿ.ಎಂ ಮಂಜು, ಹಾಗೂ ನಿರ್ದೇಶಕರುಗಳಾದ ಶ್ರೀ ಆರ್.ರವಿಕುಮಾರ್, ಶ್ರೀ ಹೆಚ್. ಹರೀಶ್‌ಕುಮಾರ್, ಶ್ರೀ ಸಿ.ಚಂದ್ರಶೇಖರ್, ಶ್ರೀ ಎಂ.ರಾಮಕೃಷ್ಣ, ಶ್ರೀ ಆರ್. ಸೋಮಣ್ಣ, ಶ್ರೀ ಎನ್.ಯೋಗಾನಂದ, ಶ್ರೀ ಜಿ.ನಿರಂಜನ್, ಶ್ರೀ ಕೆ.ಗಿರೀಶ್, ಶ್ರೀಮತಿ ಎಂ. ಪ್ರಮೀಳ ಮತ್ತು CEO ಶ್ರೀ ಕೆ. ಹರ್ಷಿತ್ ಗೌಡರವರುಗಳು ಉಪಸ್ಥಿತರಿದ್ದು ಅಭಿನಂದನೆ ಸಲ್ಲಿಸಿದರು.

ಬ್ಯಾಂಕ್‌ನಲ್ಲಿ ಸಾಲ ಮಾಡಿದ ವ್ಯಕ್ತಿ ಸಾವನ್ನಪ್ಪಿದರೆ ಆ ಸಾಲ ತೀರಿಸೋರು ಯಾರು..?

ವೈಯಕ್ತಿಕ ಸಾಲ ಹೊಂದಿರುವವರು ಸಾವನ್ನಪ್ಪಿದರೆ ಏನಾಗುತ್ತದೆ ಎಂಬುದನ್ನು ತಿಳಿದುಕೊಳ್ಳುವ ಮೊದಲು ನೀವು ವೈಯಕ್ತಿಕ ಸಾಲವು ಹೇಗೆ ಕಾರ್ಯನಿರ್ವಹಿಸುತ್ತದೆ. ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಸಾಲದಾತರು ನೀವು ಸ್ವೀಕರಿಸುವ ಒಟ್ಟು ಮೊತ್ತದ ಮೇಲೆ ಶುಲ್ಕ ಮತ್ತು ಬಡ್ಡಿದರವನ್ನು ವಿಧಿಸುತ್ತಾರೆ. ಸಾಲಗಾರನು ಪ್ರತಿ ತಿಂಗಳು ಒಟ್ಟು ಮೊತ್ತದ ಶೇಕಡಾವಾರು ಮೊತ್ತವನ್ನು ಯಾವುದೇ ಸಂಬಂಧಿತ ಶುಲ್ಕಗಳು ಮತ್ತು ಬಡ್ಡಿಯೊಂದಿಗೆ ಮರುಪಾವತಿಸಲು ನಿರ್ಬಂಧಿತನಾಗಿರುತ್ತಾನೆ ಅವಧಿಯ ಕೊನೆಯಲ್ಲಿ ಪೂರ್ಣ ಮೊತ್ತವನ್ನು ಹಿಂದಿರುಗಿಸಿದಾಗ ಸಾಲಗಾರನ ಜವಾಬ್ದಾರಿ ಕೊನೆಗೊಳ್ಳುತ್ತದೆ.

ಜನರು ವೈಯಕ್ತಿಕ ಆಸಕ್ತಿಗೆ ಇಲ್ಲವೆ ಮನೆಗಾಗಿ ಸಾಲ ಮಾಡುತ್ತಾರೆ ಬ್ಯಾಂಕಿನಿಂದ ಸಾಲ ಪಡೆದು ತನ್ನ ಅಗತ್ಯಗಳನ್ನು ಈಡೇರಿಸಿಕೊಳ್ಳುವ ವ್ಯಕ್ತಿ. ಸಾಲ ಮರುಪಾವತಿಗೆ ಮುನ್ನವೇ ಸಾವನ್ನಪ್ಪಿದರೆ ಆ ಸಾಲದ ಕಥೆ ಏನಾಗುತ್ತೆ ಎನ್ನುವ ಉತ್ತರ ಇಲ್ಲಿದೆ. ಸಾಲದ ಹೊಣೆಗಾರಿಕೆ ನಿಯಮಗಳು: ಇದಕ್ಕೆ ಸಂಬಂಧಿಸಿದಂತೆ ವಿವಿಧ ಸಾಲಗಳ ನೀತಿ - ನಿಯಮಗಳು ಭಿನ್ನವಾಗಿವೆ. ಕೆಲವೊಮ್ಮೆ ಉತ್ತರಾಧಿಕಾರಿ ಅಥವಾ ಸಹ-ಸಾಲಗಾರ ಬಾಕಿ ಮೊತ್ತವನ್ನು ಪಾವತಿಸಬೇಕಾಗುತ್ತದೆ ಮತ್ತೆ ಕೆಲ ಬಗೆಯ ಸಾಲದಲ್ಲಿ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆ ನಿಯಮಗಳ ಪ್ರಕಾರ ಪಾವತಿಗೆ ವ್ಯವಸ್ಥೆ ಮಾಡುತ್ತದೆ. ಗೃಹ ಸಾಲದಲ್ಲಿನ ನಿಯಮ: ಗೃಹ ಸಾಲದಲ್ಲಿ ಬ್ಯಾಂಕ್ ಮನೆಯ ಆಸ್ತಿಯನ್ನು ಅಡಮಾನ ಇಡುತ್ತದೆ. ಸಾಲಗಾರನು ತೀರಿ ಹೋದಾಗ, ಬಾಕಿ ಸಾಲವನ್ನು ಸಹ ಸಾಲಗಾರ ಅಥವಾ ವಾರಸುದಾರ ತೀರಿಸಬೇಕು ಅಸ್ತಿ ಮಾರಾಟ ಮಾಡಿ ಸಾಲ ತೀರಿಸುವ ಆಯ್ಕೆಯನ್ನೂ ನೀಡಲಾಗುತ್ತದೆ, ಹೆಚ್ಚಿನ ಬ್ಯಾಂಕ್‌ಗಳು ಗೃಹ ಸಾಲಕ್ಕೆ ವಿಮೆ ಸೌಲಭ್ಯ ನೀಡುತ್ತವೆ. ಸಾಲಗಾರ ಸತ್ತಾಗ, ವಿಮೆ ಕ್ರೈಮ್ ಮಾಡುವ ಮೂಲಕ ಉಳಿದ ಮೊತ್ತವನ್ನು ಮರುಪಾವತಿ ಮಾಡುತ್ತವೆ.

ವೈಯಕ್ತಿಕ ಸಾಲದ ನಿಯಮ: ವೈಯಕ್ತಿಕ ಸಾಲದಲ್ಲಿ ನಿಯಮ ಭಿನ್ನವಾಗಿದೆ. ಪರ್ಸನಲ್ ಲೋನ್ ಸುರಕ್ಷಿತವಲ್ಲ. ಹಾಗಾಗಿ ಇದನ್ನು ಪಡೆದ ವ್ಯಕ್ತಿ ಸಾವನ್ನಪ್ಪಿದರೆ ಆ ಸಾಲ ಕೂಡ ಆತನ ಜೊತೆಯೇ ಮಣ್ಣಾಗುತ್ತದೆ, ವೈಯಕ್ತಿಕ ಸಾಲದ ಜೊತೆ ಕ್ರೆಡಿಟ್ ಕಾರ್ಡ್ ಸಾಲವನ್ನು ಕೂಡ ಇದ್ದಲ್ಲಿ ಸೇರಿಸಲಾಗುತ್ತದೆ, ಕ್ರೆಡಿಟ್ ಕಾರ್ಡ್ ಮೂಲಕ ಸಾಲಪಡೆದ ವ್ಯಕ್ತಿ ಸಾವನ್ನಪ್ಪಿದರೆ ಈ ಸಾಲ ತೀರಿಸುವ ಜವಾಬ್ದಾರಿಯನ್ನು ವಾರಸುದಾರನಿಗಾಗಿ ಇಲ್ಲ ಅನ್ಯವ್ಯಕ್ತಿಗಾಗಿ ಹಸ್ತಾಂತರಿಸುವುದಿಲ್ಲ ಈ ಸಾಲವನ್ನು ಬ್ಯಾಂಕ್ ಸ್ವತಃ ಮರುಪಾವತಿ ಮಾಡುತ್ತದೆ, ಬ್ಯಾಂಕ್ ಸಾಲವನ್ನು ಎನ್‌ಪಿಎ ಎಂದು ಘೋಷಿಸುತ್ತದೆ. ಕಾರಿನ ಸಾಲ ಕಾರು ಖರೀದಿ ವೇಳೆ ಸಾಲ ಮಾಡಿದ್ದ ವ್ಯಕ್ತಿ ಸಾಲ ಮರುಪಾವತಿ ಮಾಡದೆ ಸಾವನ್ನಪ್ಪಿದ್ದ ಕಾರನ್ನು ಅಡಮಾನ ಇಡಲಾಗುತ್ತದೆ ಕಾರಿನ ಸಾಲ ಪಾವತಿಸುವಂತೆ ಮೊದಲು ಮೃತ ವ್ಯಕ್ತಿ ಕುಟುಂಬವನ್ನು ಕೇಳಲಾಗುತ್ತದೆ. ಕುಟುಂಬಸ್ಥರಿಗೆ ಅದು ಸಾಧ್ಯವಾಗದ ಸಂದರ್ಭದಲ್ಲಿ ಕಾರನ್ನು ಮಾರಾಟ ಮಾಡಿ ಸಾಲ ತೀರಿಸುವಂತೆ ಕೇಳಲಾಗುತ್ತದೆ.

ವಾರಸುದಾರರಿಗೆ ಸಾಲದ ಹೊಣೆ ತಪ್ಪಿಸುವುದು ಹೇಗೆ : ಸಾಲ ತೆಗೆದುಕೊಂಡ ವ್ಯಕ್ತಿ ತನ್ನ ಸಾಲದ ಹೊಣೆ ವಾರಸುದಾರರಿಗೆ ಬೀಳದಂತೆ ಮಾಡಲು ಒಂದು ಉಪಾಯವಿದೆ, ಸಾಲ ಪಡೆದ ವ್ಯಕ್ತಿ, ಸಾಲ ಪಡೆಯುವ ಸಮಯದಲ್ಲಿ ವಿಮೆ ಮಾಡಿಸಬೇಕು ಹೀಗೆ ಮಾಡಿದಲ್ಲಿ ವ್ಯಕ್ತಿ ತೀರಿದಾಗ ಸಾಲ ಪಡೆದವನ ಕುಟುಂಬವು ಹಣವನ್ನು ಮರುಪಾವತಿಸಬೇಕಾಗಿಲ್ಲ, ಬ್ಯಾಂಕ್ ವಿಮಾ ಪ್ರೀಮಿಯಂನಿಂದ ಬಾಕಿ ಮೊತ್ತವನ್ನು ಮರುಪಡೆಯುತ್ತದೆ. ಎಲ್ಲಾ ಬ್ಯಾಂಕುಗಳು ಸಾಲ ವಿಮಾ ಸೌಲಭ್ಯವನ್ನು ಹೊಂದಿವೆ. ಅನಾರೋಗ್ಯ, ದೈಹಿಕ ಅಪಘಾತ ಅಥವಾ ಸಾವಿನಂತಹ ಅನಿರೀಕ್ಷಿತ ಸಂದರ್ಭಗಳಲ್ಲಿ ಸಾಲ ಮರುಪಾವತಿಯನ್ನು ತೀರಿಸಲು ಈ ಸಾಲ ವಿಮೆ ಸಹಾಯ ಮಾಡುತ್ತದೆ.

ನಿಮ್ಮ ಪ್ರಶ್ನೆ ನಮ್ಮ ಉತ್ತರ

» ಸುಧಾಕರ್ ಭಟ್, ಬ್ಯಾಂಕಿಂಗ್ ಸಲಹೆಗಾರರು.



01. ನಮ್ಮ ಬ್ಯಾಂಕಿನ ಸಾಲಗಾರರೊಬ್ಬರು ಅವರ ಗುತ್ತಿಗೆ ವ್ಯವಹಾರದ ಬಗ್ಗೆ ಬ್ಯಾಂಕಿನಿಂದ ಓವರ್ ಡ್ರಾಪ್ಪ್ ಸಾಲವೊಂದನ್ನು ಪಡೆದಿದ್ದು ಅದಕ್ಕೆ ಭದ್ರತೆಯಾಗಿ ಅವರ ಬಾಬ್ತು ಸಾಕಷ್ಟು ಮೌಲ್ಯದ ಆಸ್ತಿಯನ್ನು Equitable mortgage ಮಾಡಿ ನೀಡಿದ್ದಾರೆ. ಓವರ್ ಡ್ರಾಪ್ಪ್ ಸಾಲದಲ್ಲಿ ಅವರ ವ್ಯವಹಾರ ಅತಿ ಉತ್ತಮವಿದೆ. ಅವರ CIBIL Score ಸಹ ಉನ್ನತ ದರ್ಜೆಯದ್ದು ಆಗಿರುತ್ತದೆ.

ಸದರಿ ಸಾಲಗಾರರು ಬೇರೆಯವರ ಫಿಲಿಂಗ್ ಬೋಟ ಸಾಲಕ್ಕೆ ಜಾಮೀನುದಾರರಿದ್ದು, ಸದರಿ ಫಿಲಿಂಗ್ ಬೋಟ ಸಾಲ ಕಟ್ಟಬಾಕಿಯಾಗಿ ಬ್ಯಾಂಕು ವಸೂಲಿ ಬಗ್ಗೆ ದಾವಾ ಪ್ರಕರಣ ದಾಖಲಿಸಿದ್ದು, ಅವಾರ್ಡ್ ಪಡೆದು ನ್ಯಾಯಾಲಯದ ಮೂಲಕ ಅಮಲಜಾರಿ ಪ್ರಕ್ರಿಯೆ ನಡೆಯುತ್ತಿದೆ. ಕಟ್ಟಬಾಕಿಯಾಗಿರುವ ಜಾಮೀನುದಾರರ ಸಾಲಕ್ಕೆ ಪ್ರತ್ಯೇಕ ಭದ್ರತೆ ಇದೆ. ನಮ್ಮ ಓವರ್ ಡ್ರಾಪ್ಪ್ ಸಾಲಗಾರರ ಯಾವುದೇ ಆಸ್ತಿ ಈ ಸಾಲಕ್ಕೆ ಭದ್ರತೆಯಾಗಿ ಇರುವುದಿಲ್ಲ. ಉತ್ತಮ ವ್ಯವಹಾರವಿರುವ ಬ್ಯಾಂಕಿನ ಸಾಲಗಾರರ ಓವರ್

ಡ್ರಾಪ್ಪ್ ಸಾಲದ ಅವಧಿ ಪ್ರಸ್ತುತ ಮುಗಿದಿದೆ. ಹೀಗಿರುವಾಗ ಅಂತಹ ಬ್ಯಾಂಕಿನ ಸಾಲಗಾರರ ಓವರ್ ಡ್ರಾಪ್ಪ್ ಮಿತಿಯನ್ನು ನವೀಕರಿಸಿದಲ್ಲಿ ಅದು ರಿಜರ್ವ್ ಬ್ಯಾಂಕಿನ ನಿಯಮಾವಳಿಗೆ ವ್ಯತಿರಿಕ್ತವಾಗುತ್ತದೆಯೋ? ಎಂಬ ಬಗ್ಗೆ ಸಲಹೆ ನೀಡಲು ವಿನಂತಿಸಿದೆ.

– ಪಟ್ಟಣ ಸಹಕಾರ ಬ್ಯಾಂಕ್ ಲಿ., ಮಂಗಳೂರು ಜಿಲ್ಲೆ.

ಉತ್ತರ: ಜಾಮೀನುದಾರನ ಹೊಣೆಗಾರಿಕೆಯು ಸಾಲಗಾರನ ಹೊಣೆಗಾರಿಕೆ ಯಂತೆಯೇ ಇರುತ್ತದೆ. ಸಾಲಗಾರನ ವಿರುದ್ಧ ಮೊಕದ್ದಮೆ ಹೂಡದೆಯೇ ಜಾಮೀನುದಾರನ ವಿರುದ್ಧ ಸಾಲ ವಸೂಲಾತಿಗಾಗಿ ಮೊಕದ್ದಮೆ ಹೂಡಬಹುದು. ಬ್ಯಾಂಕು ಜಾಮೀನುದಾರನನ್ನು ಅವನು ಖಾತರಿಪಡಿಸಿದ ಸಾಲವನ್ನು ಮರುಪಾವತಿಸಲು ಕೇಳಿದಿದ್ದರೆ ಅವನ ಹೊಣೆಗಾರಿಕೆಯನ್ನು ಸ್ಪಷ್ಟೀಕರಿಸಲಾಗುವುದಿಲ್ಲ. (Not Crystalized) ಅಂತಹ ಸಂದರ್ಭದಲ್ಲಿ ಜಾಮೀನುದಾರನ ಸ್ವಂತ ಸಾಲ ಸೌಲಭ್ಯದ ಮಂಜೂರಾತಿ / ನವೀಕರಣವನ್ನು ನಿಷೇಧಿಸುವ ಯಾವುದೇ ರಿಜರ್ವ್ ಬ್ಯಾಂಕಿನ ಮಾರ್ಗಸೂಚಿಗಳಿಲ್ಲ. ನೀವು ಉಲ್ಲೇಖಿಸಿರುವ ಪ್ರಕರಣದಲ್ಲಿ ಓವರ್ ಡ್ರಾಪ್ಪ್ ಖಾತೆಯ ಪರಿಶೀಲನೆ / ನವೀಕರಣದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಬ್ಯಾಂಕು ಸ್ವತಂತ್ರವಾಗಿದೆ. ಸಾಲ ಸೌಲಭ್ಯವನ್ನು ಪರಿಶೀಲಿಸುವಾಗ, ಸಾಲಗಾರನು ಜಾಮೀನು ನೀಡಿದ ಸಾಲ ಸೌಲಭ್ಯ ಸುಸ್ತಿಯಾಗಿರುವ ಅಂಶವನ್ನು ಮತ್ತು ಪ್ರಸ್ತುತ ಸಾಲ ಸುಸ್ತಿಯಾಗುವ ಅಪಾಯವನ್ನು ತಗ್ಗಿಸಲು ಸೂಚಿಸಲಾದ ಕ್ರಮಗಳೊಂದಿಗೆ ದಾಖಲಿಸಬೇಕು.

6,471 ಕೋಟಿ ರೂ ಮೌಲ್ಯದ 2,000 ರೂ ಮುಖಬೆಲೆ ನೋಟುಗಳು ಆರ್‌ಬಿಐಗೆ ಇನ್ನೂ ವಾಪಸ್ ಬಂದಿಲ್ಲ

ಮುಂಬೈ: 2000 ರೂ.ಗಳ ನೋಟುಗಳಲ್ಲಿ ಶೇ. 98.18 ರಷ್ಟು ನೋಟುಗಳು ವಾಪಸ್ ಮರಳಿದ್ದು, ಕೇವಲ 6,471 ಕೋಟಿ ರೂಪಾಯಿ ಮೌಲ್ಯದ 2000 ರೂ ಮುಖಬೆಲೆ ನೋಟುಗಳು ಮಾತ್ರ ಸಾರ್ವಜನಿಕರ ಬಳಿ ಇವೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ.

ಮೇ 19, 2023 ರಂದು, ಭಾರತೀಯ ರಿಸರ್ವ್ ಬ್ಯಾಂಕ್ 2000 ರೂ.ಗಳ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿತು. ಮೇ 19, 2023 ರಂದು ವ್ಯವಹಾರದ ಮುಕ್ತಾಯದ ಸಮಯದಲ್ಲಿ 3.56 ಲಕ್ಷ ಕೋಟಿ ರೂಪಾಯಿ ಮೌಲ್ಯದ 2 ಸಾವಿರ ರೂ. ನೋಟುಗಳು ಚಲಾವಣೆಯಲ್ಲಿದ್ದವು. ಈಗ 2000 ರೂ.ಗಳ ನೋಟುಗಳ ಒಟ್ಟು ಮೌಲ್ಯವು ಫೆಬ್ರವರಿ 28, 2025 ರ ವರೆಗೆ 6,471 ಕೋಟಿ ರೂಪಾಯಿಗಳಿಗೆ ಇಳಿದಿದೆ ಎಂದು ಆರ್‌ಬಿಐ ತಿಳಿಸಿದೆ.

“ಹೀಗಾಗಿ, ಮೇ 19, 2023 ರಂದು ಚಲಾವಣೆಯಲ್ಲಿರುವ 2000 ರೂ.ಗಳ ನೋಟುಗಳಲ್ಲಿ ಶೇ. 98.18 ರಷ್ಟು ವಾಪಸ್ ಬಂದಿವೆ” ಎಂದು ಆರ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ. 2000 ರೂ. ನೋಟುಗಳನ್ನು ಠೇವಣಿ ಮಾಡುವ ಮತ್ತು/ಅಥವಾ ವಿನಿಮಯ ಮಾಡಿಕೊಳ್ಳುವ ಸೌಲಭ್ಯವು ಅಕ್ಟೋಬರ್ 7, 2023 ರವರೆಗೆ ಎಲ್ಲಾ ಬ್ಯಾಂಕ್ ಶಾಖೆಗಳಲ್ಲಿ ಲಭ್ಯವಿತ್ತು. ಆದಾಗ್ಯೂ, ಈ ಸೌಲಭ್ಯವು ಇನ್ನೂ ರಿಸರ್ವ್ ಬ್ಯಾಂಕಿನ 19 ವಿತರಣಾ ಕಚೇರಿಗಳಲ್ಲಿ ಲಭ್ಯವಿದೆ.



ಅಕ್ಟೋಬರ್ 9, 2023 ರಿಂದ, ಆರ್‌ಬಿಐ ವಿತರಣಾ ಕಚೇರಿಗಳು, ವ್ಯಕ್ತಿಗಳು ಮತ್ತು ಸಂಸ್ಥೆಗಳು ತಮ್ಮ ಬ್ಯಾಂಕ್ ಖಾತೆಗಳಿಗೆ ಠೇವಣಿ ಇಡಲು 2000 ರೂ. ನೋಟುಗಳನ್ನು ಸ್ವೀಕರಿಸುತ್ತಿವೆ.



ಒನ್‌ಲೈನ್ ನ್ಯೂಸ್

ಈ ಪುಟದಲ್ಲಿನ ಸುದ್ದಿಗಳನ್ನು ಓದಿದ್ದೀರಾ...?

ಕುತೂಹಲಕಾರಿಯಾದ ಸುದ್ದಿಗಳು ನಿಮ್ಮ ಕಣ್ಣು ತಪ್ಪಿದ್ದರೆ, ಇಲ್ಲಿವೆ ಓದಿ.

- ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಶಿರಗನಹಳ್ಳಿ ಗ್ರಾಮದ ರೈತರಾದ ವಿಶ್ವನಾಥ್, ತಮ್ಮ ಜಮೀನಿಗೆ ಕೂಲಿ ಕೆಲಸಕ್ಕಾಗಿ ಬರುತ್ತಿದ್ದ ಹತ್ತು ಮಹಿಳಾ ಕಾರ್ಮಿಕರನ್ನು ವಿಮಾನದಲ್ಲಿ ಗೋವಾಗೆ ಕರೆದೋಯ್ದು ಹಲವು ಪ್ರವಾಸಿ ಸ್ಥಳಗಳ ತೋರಿಸಿ, ಅವರ ವಿಮಾನದಲ್ಲಿ ಹಾರುವ ಕನಸನ್ನು ನನಸಾಗಿಸಿದ್ದಾರೆ.
- ಉಡುಪಿಯ ಯುವ ಐಟಿ ವೃತ್ತಿಪರರಾದ ಅನಂತಜಿತ್ ತಂತ್ರಿ ತಮ್ಮ ಸ್ನೇಹಿತರೊಂದಿಗೆ ಸೇರಿ ಕಾಶ್ಮೀರದಿಂದ ಕೇಸರಿ ಗೆಡ್ಡೆಯನ್ನು ತಂದು ಬೆಳೆಗೆ ಅಗತ್ಯವಿರುವ ವಾತಾವರಣವನ್ನು ಮನೆಯಲ್ಲೇ ಸೃಷ್ಟಿಸಿ, ಅತ್ಯಾಧುನಿಕ ರೀತಿಯಲ್ಲಿ ಏರೋಪೋನಿಕ್ಸ್ ಕೃಷಿ ವಿಧಾನದ ಮೂಲಕ ಬೆಳೆದಿದ್ದಾರೆ. ಸದ್ಯ ಕೆಜಿಗೆ 20,000 ರೂಪಾಯಿಗಳಂತೆ ಕೇಸರಿ ಮಾರಾಟ ಮಾಡಲಾಗುತ್ತದೆ.
- ಗಡಿ ಜಿಲ್ಲೆ ಬೆಳಗಾವಿಯ ಅಥಣಿ ತಾಲ್ಲೂಕಿನ ಅಡಹಳ್ಳಿಬೆಟ್ಟ ಹಿಪ್ಪರಗಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿರುವ ಸಿದ್ದಮ್ಮಲ್ಲ ಖೋತ ಅವರು ಶಾಲೆಗೆ ದಾಖಲಾಗುವ ಪ್ರತಿ ಮಗುವಿನ ಹೆಸರಿನಲ್ಲಿ ಒಂದು ಸಾವಿರ ರೂಪಾಯಿ ಭದ್ರತಾ ಹಣವನ್ನು ಬ್ಯಾಂಕಿನಲ್ಲಿ ಜಮಾ ಮಾಡುತ್ತಿದ್ದು, ಈ ವರ್ಷ ಮಕ್ಕಳ ದಾಖಲಾತಿ ಹೆಚ್ಚಾಗಲಿದೆ

ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

- ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಪ್ರಮುಖ ಜೀನೋಮಿಕ್ಸ್ ಕಂಪನಿಯ ಜೊತೆಗೂಡಿ ಅಪರೂಪದ ಕಾಯಿಲೆಗಳ ಪತ್ತೆ ಹಚ್ಚುವುದಕ್ಕಾಗಿ ಸ್ಟಾಂಡ್ ಓಮಿಕ್ಸ್ ಪೋರ್ಟಲ್ ಅನ್ನು ಪ್ರಾರಂಭಿಸಿದೆ. ಇದರ ಮೂಲಕ ಅನಾರೋಗ್ಯ ಪೀಡಿತರ ಸಮಗ್ರ ವಿವರಗಳನ್ನು ನೋಡಬಹುದಾಗಿದ್ದು, ವೈದ್ಯರು ತ್ವರಿತ ಹಾಗೂ ನಿಖರವಾದ ಚಿಕಿತ್ಸೆ ನೀಡಬಹುದಾಗಿದೆ.
- ಭಾರತೀಯ ಜೀವ ವಿಮಾ ನಿಗಮ ಸಂಸ್ಥೆ ತನ್ನ ಸೇವೆಯನ್ನು ಮತ್ತಷ್ಟು ವಿಸ್ತಾರಗೊಳಿಸುವ ಸಲುವಾಗಿ ಒನ್‌ಮ್ಯಾನ್ ಎಂಬ ಅಪ್ಲಿಕೇಶನ್ ಸೇವೆಯನ್ನು ಆರಂಭಿಸಿದೆ. ಇದು ಎಲ್‌ಐಸಿಯ ಹಲವು ವಿಭಾಗದ ಸೇವೆಯನ್ನು ಮತ್ತಷ್ಟು ಪರಿಣಾಮಕಾರಿಗೊಳಿಸಲು ನೆರವಾಗಲಿದೆ.
- ಹಿಮಾಚಲ ಪ್ರದೇಶದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆ ಮತ್ತು ಹಿಮಪಾತದಿಂದಾಗಿ ಭೂಕುಸಿತ ಉಂಟಾಗಿ ಜನಜೀವನ ಅಸ್ತವ್ಯಸ್ತವಾಗಿದ್ದರೆ, ಅತ್ತ ಉತ್ತರಾಖಂಡದ ಚಮೋಲಿಯಲ್ಲಿ ಭೂಕುಸಿತ ಸಂಭವಿಸಿ ಹಿಮಪಾತದಲ್ಲಿ ಸಿಲುಕಿದ್ದ 50 ಕಾರ್ಮಿಕರನ್ನು ರಕ್ಷಿಸಲಾಗಿದ್ದರೆ, ನಾಲ್ಕು ಮಂದಿ ಸಾವಿಗೀಡಾಗಿದ್ದಾರೆ.

ಹಿ ದು ಗ ರ ಅ ನಿ ಸಿ ಕೆ . . .



ನ್ಯಾಯೋಚಿತವಾದುದು : ಬ್ಯಾಂಕಿನಿಂದ ಸಾಲ ಪಡೆದ ಗ್ರಾಹಕರು ಅವಧಿಗಿಂತ ಮುಂಚಿತವಾಗಿ ಸಾಲವನ್ನು ಕಟ್ಟಿ ಮುಗಿಸಿದರೆ ಅದಕ್ಕೆ ಯಾವುದೇ ದಂಡ ವಿಧಿಸುವಂತಿಲ್ಲ ಎನ್ನುವ ನಿಯಮವನ್ನು ಜಾರಿಗೆ ತರಲು ಆರ್‌ಬಿಐ ವಿಚಾರ ಮಾಡಿರುವುದು ನ್ಯಾಯೋಚಿತವಾದುದು. ಇದರಿಂದ ಗ್ರಾಹಕರು ಪೂರ್ವಪಾವತಿ ದಂಡ ಕಟ್ಟುವುದು ತಪ್ಪುತ್ತದೆ. ಇದು ಆದಷ್ಟು ಬೇಗ ಜಾರಿಗೆ ಬರಲಿ.

► ವಿನಯ್ ಕುಮಾರ ಜಾದವ್, ಹಾವೇರಿ

ಠೇವಣಿ ಇಡಲು ಹಣವೆಲ್ಲಿದೆ : ಇತ್ತೀಚಿನ ದಿನಗಳಲ್ಲಿ ದೇಶದ ವಾಣಿಜ್ಯ ಬ್ಯಾಂಕುಗಳ ಸಾಲ ನೀಡಿಕೆ ಪ್ರಮಾಣ ಹಾಗೂ ಠೇವಣಿ ಸಂಗ್ರಹದಲ್ಲಿ ಇಳಿಕೆಯಾಗಿದೆ ಎಂದು ರಿಸರ್ವ್ ಬ್ಯಾಂಕ್ ತಿಳಿಸಿದೆ. ಇಂದಿನ ದಿನಮಾನದಲ್ಲಿ ಯುವಜನರ ಅರ್ಹತೆಗೆ ತಕ್ಕ ಕೆಲಸವೇ ಇಲ್ಲವಾಗಿದೆ. ಕೆಲಸವಿದ್ದರೂ ನಿಶ್ಚಿತ ಸಂಬಳವೇ ಇಲ್ಲದಿರುವಾಗ ಅವರಿಗೆ ಯಾವ ಬ್ಯಾಂಕಿನಲ್ಲೂ ಸಾಲ ದೊರೆಯುವುದಿಲ್ಲ. ಇನ್ನು ಠೇವಣಿ ಇಡಲು ಅವರ ಬಳಿ ಹಣವೆಲ್ಲಿದೆ.

► ಕೆ. ಶಿವಪ್ರಸಾದ್, ಬೆಂಗಳೂರು

ಸಂಪಾದಕರು :

ಪುಂಡಲಿಕ ಎನ್. ಕೇರೂರೆ,
ಮುಖ್ಯಕಾರ್ಯನಿರ್ವಹಣಾಧಿಕಾರಿ,
ಕರ್ನಾಟಕ ರಾಜ್ಯ ಪಟ್ಟಣ ಸಹಕಾರ
ಬ್ಯಾಂಕುಗಳ ಮಹಾಮಂಡಳ ನಿ.,
ಬೆಂಗಳೂರು.

ಇವರಿಗೆ,